



ಕರ್ನಾಟಕ ವಿದ್ಯುತ್ ಪ್ರಸಾರಣ ನಿಗಮ ನಿಯಮಿತ

ನಿಗಮದ ಗುರುತಿನ ಸಂಖ್ಯೆ (ಸಿ.ಐ.ಎನ್.): ಯು40109ಕೆಎ1999ಎಸ್‌ಜಿಸಿ025521

ಕಂಪನಿಯ ಅಧಿಕೃತ ಕಛೇರಿ : ನಿಗಮ ಕಾರ್ಯಾಲಯ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು-560 009

ಓದಲಾಗಿದೆ:-

ದಿನಾಂಕ :

1. ನಿಗಮದ ಆದೇಶ ಸಂಖ್ಯೆ: ಬಿ6/1432/2000-01/09.05.2001.
2. ಸರ್ಕಾರಿ ಆದೇಶ ಸಂಖ್ಯೆ: ಡಿಪಿಎಆರ್ 01 ಎಸ್‌ಎಂಆರ್ 2003 ದಿನಾಂಕ:18.07.2003.
3. ನಿಗಮದ ಪತ್ರ ಸಂಖ್ಯೆ: ಕವಿಪ್ರನಿನಿ/ಬಿ6/8379/2008-09 ದಿನಾಂಕ:15.07.20011
4. ನಿಗಮದ ಪತ್ರ ಸಂಖ್ಯೆ: ಕವಿಪ್ರನಿನಿ/ಬಿ4/7782/1985-86 ದಿನಾಂಕ:18.08.20012
5. ನಿಗಮದ ಪತ್ರ ಸಂಖ್ಯೆ: ಕವಿಪ್ರನಿನಿ/ಬಿ4/7782/1985-86 ದಿನಾಂಕ:23.07.2016
6. ನಿಗಮದ ಆದೇಶ ಸಂಖ್ಯೆ: ಕವಿಪ್ರನಿನಿ/ಬಿ4/7782/1985-86 ದಿನಾಂಕ:07.08.2018
7. ನಿಗಮದ ಆದೇಶ ಸಂಖ್ಯೆ: ಕವಿಪ್ರನಿನಿ/ಬಿ6/1432/2000-01, Vol.8, ದಿನಾಂಕ: 27.08.2021.
8. ಮೆ|| ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, 1ನೇ ಅಡ್ಡರಸ್ತೆ, ಶಂಕರಪುರಂ, ಬಸವನಗುಡಿ, ಬೆಂಗಳೂರು ರವರು ಪರಸ್ಪರ ಒಪ್ಪಂದವನ್ನು ಮುಂದುವರೆಸಲು ಕೋರಿ ದಿನಾಂಕ: 30.04.2024 ರಂದು ಸಲ್ಲಿಸಿರುವ ಮಿಂಚಂಚೆ.

ಪ್ರಸ್ತಾವನೆ:-

ಕವಿಪ್ರನಿನಿಯು ಮಾರಣಾಂತಿಕ ಕಾಯಿಲೆಗಳಾದ ಹೈಡ್ರೋಗ, ಕ್ಯಾನ್ಸರ್, ಮೂತ್ರಪಿಂಡ ಹಾಗೂ ಮೆದುಳಿಗೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಂಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ನಿಗಮದ ಆದೇಶ ಸಂಖ್ಯೆ: ಕವಿಪ್ರನಿನಿ/ಬಿ6/1432/2000-01 ದಿನಾಂಕ: 09.05.2001 ರನ್ವಯ ಅವಕಾಶ ಕಲ್ಪಿಸಲಾಗಿದೆ. ಮೆ|| ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, 1ನೇ ಅಡ್ಡರಸ್ತೆ, ಶಂಕರಪುರಂ, ಬಸವನಗುಡಿ, ಬೆಂಗಳೂರು ಆಸ್ಪತ್ರೆಯು ಕ್ಯಾನ್ಸರ್ ಕಾಯಿಲೆಯ ಎಲ್ಲಾ ಪ್ರಕಾರಗಳ ಚಿಕಿತ್ಸೆ ನೀಡಲು ನವೀಕರಿಸುವುದಕ್ಕಾಗಿ ಪ್ರಸ್ತಾವನೆ ಸಲ್ಲಿಸಿರುವುದರಿಂದ ಹಾಗೂ ದಿನಾಂಕ: 27.08.2021 ರಲ್ಲಿ ದಿನಾಂಕ: 01.05.2021 ರಿಂದ 30.04.2024 ರವರೆಗೆ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆಯನ್ನು ಪಡೆಯಲು ಮಾಡಿಕೊಂಡ ಪರಸ್ಪರ ಒಪ್ಪಂದದ (MOU) ಅವಧಿಯು ಮುಗಿದಿರುವುದರಿಂದ, ಸದರಿ ಒಪ್ಪಂದವನ್ನು ದಿನಾಂಕ: 01.05.2024 ರಿಂದ 30.04.2027 ರವರೆಗೆ (3 ವರ್ಷಗಳವರೆಗೆ) ನಿಗಮದ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತರು ಸಾಲ ಸೌಲಭ್ಯಗಳ (Credit Facilities) ಮೂಲಕ ಚಿಕಿತ್ಸೆ ಪಡೆಯಲು ಈ ಆದೇಶ:-


7 MAY 2024

ಆದೇಶ ಸಂಖ್ಯೆ: ಕವಿಪ್ರನಿನಿ/ಬಿ6/1432/2000-01,Vol.8, ಬೆಂಗಳೂರು ದಿನಾಂಕ:

1. ನಿಗಮದಲ್ಲಿ ಮಾರಣಾಂತಿಕ ಕಾಯಿಲೆಗಳಿಗೆ ನಗದು ರಹಿತ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಕ್ಯಾನ್ಸರ್ ಕಾಯಿಲೆಗಳ ಚಿಕಿತ್ಸೆಗೆ ಸಂಬಂಧಪಟ್ಟಂತೆ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತರಿಗೆ ಎಲ್ಲಾ ಪ್ರಕಾರಗಳ ಶಸ್ತ್ರ ಚಿಕಿತ್ಸೆಗಳು/ಶಸ್ತ್ರ ಚಿಕಿತ್ಸೆ ರಹಿತ ಜೀವ ಉಳಿಸುವ ಚಿಕಿತ್ಸಾ ಕಾರ್ಯ ವಿಧಾನಗಳಿಗೆ ವೈದ್ಯಕೀಯ ವೆಚ್ಚಗಳನ್ನು CGHS 2014/2015 ರ ದರಗಳನ್ವಯ ಸಾಲ ಸೌಲಭ್ಯಗಳ ಮೂಲಕ ಪಡೆಯುವ ದೃಷ್ಟಿಯಿಂದ ಮೆ|| ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, 1ನೇ ಅಡ್ಡರಸ್ತೆ, ಶಂಕರಪುರಂ, ಬಸವನಗುಡಿ, ಬೆಂಗಳೂರು ಆಸ್ಪತ್ರೆಯೊಂದಿಗೆ ಕ್ಯಾನ್ಸರ್ ಕಾಯಿಲೆಗೆ ಅನ್ವಯಿಸುವಂತೆ ಚಿಕಿತ್ಸಾ ಸೌಲಭ್ಯವನ್ನು ಪಡೆಯಲು **ದಿನಾಂಕ: 01.05.2024 ರಿಂದ 30.04.2027 ರವರೆಗೆ** (3 ವರ್ಷಗಳು) ಒಪ್ಪಂದ (MOU) ವನ್ನು ಮುಂದುವರೆಸಲಾಗಿದೆ.
2. ಈ ಯೋಜನೆಯ ಅಡಿಯಲ್ಲಿ ಪೂರ್ಣ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಪಡೆಯಲು ಈ ಕೆಳಗಿನ ಮಾರ್ಗಸೂಚಿಗಳನ್ನು ಅನುಸರಿಸುವುದು:-
 1. ಈ ಯೋಜನೆಯ ಅಡಿಯಲ್ಲಿ ಅಧಿಕಾರಿ/ನೌಕರರ ಮತ್ತು ಅವರ ಅರ್ಹ ಅವಲಂಬಿತರ ವೈದ್ಯಕೀಯ ಚಿಕಿತ್ಸೆಗಾಗಿ ನಿಗಮವು ಸದರಿ ಆಸ್ಪತ್ರೆಯೊಂದಿಗೆ ಆರ್ಥಿಕ ಒಪ್ಪಂದ ಮಾಡಿಕೊಂಡಿದೆ. ಆದಕಾರಣ ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿ ಅಥವಾ ನಂತರದಲ್ಲಿ ಯಾವುದೇ ರೀತಿಯ ಮುಂಗಡ ಹಣವನ್ನು ಪಾವತಿಸುವ ಅಗತ್ಯವಿರುವುದಿಲ್ಲ.
 2. ರೋಗಿಯು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ನಂತರ ವೈದ್ಯಕೀಯ ವೆಚ್ಚದ ಮರುಪಾವತಿಯನ್ನು CGHS-2014/2015 ರ ದರಪಟ್ಟಿ ಪ್ರಕಾರ ನಿಗಮವು ನೇರವಾಗಿ ಆಸ್ಪತ್ರೆಗೆ ಪಾವತಿಸುವುದು. ಆದಾಗ್ಯೂ, ನೌಕರರು ಅರ್ಹವಿರುವ ವಾರ್ಡ್ ಗಿಂತ ಮೇಲ್ಕಟ್ಟು ವಾರ್ಡ್ ಅನ್ನು

ಆಯ್ಕೆ ಮಾಡಿಕೊಂಡಿದ್ದಲ್ಲಿ, ಅದರಿಂದಾಗುವ ವೆಚ್ಚದ ವ್ಯತ್ಯಾಸದ ಮೊತ್ತವನ್ನು ಅಧಿಕಾರ/ನೌಕರರೇ ಭರಿಸತಕ್ಕದ್ದು.

3. ಅಧಿಕಾರಿ/ನೌಕರರು ಅಥವಾ ಅವರ ಕುಟುಂಬದ ಅವಲಂಬಿತರು ಸದರಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸಂಬಂಧಿ ಕಾಯಿಲೆಗಾಗಿ ಚಿಕಿತ್ಸೆ ಪಡೆದಲ್ಲಿ ನೌಕರರು ಭರಿಸುವ ಒಟ್ಟು ವೈದ್ಯಕೀಯ ವೆಚ್ಚವನ್ನು ಅವರ ಅರ್ಹತೆಯ ಮೇರೆಗೆ ಪಾವತಿಸಲಾಗುವುದು.
4. ಅಧಿಕಾರಿ/ನೌಕರರು ಪಡೆಯಲು ಇಚ್ಛಿಸಿರುವ ಚಿಕಿತ್ಸೆಯು "ವೈದ್ಯಕೀಯ ನಿಯಮಾವಳಿಯಲ್ಲಿ" ವ್ಯಾಖ್ಯಾನಿಸಿರುವಂತೆ ನೌಕರರಿಗೆ ಅಥವಾ ಅವರ ಕುಟುಂಬದ ಅರ್ಹ ಅವಲಂಬಿತ ಸದಸ್ಯರಿಗೆ ಮಾತ್ರ ಅನ್ವಯಿಸಿದೆಯೇ? ಎಂಬುದನ್ನು ಸಂಬಂಧಪಟ್ಟ ವಿಭಾಗಾಧಿಕಾರಿಗಳು/ನಿಯಂತ್ರಣಾಧಿಕಾರಿಗಳು ಖಾತ್ರಿ ಪಡಿಸಿಕೊಂಡು ರೋಗಿಯ ಗುರುತು ಪತ್ರ (Identification Letter) ಮತ್ತು ನೌಕರರೊಂದಿಗೆ ರೋಗಿಯ ಸಂಬಂಧವನ್ನು ಈ ಆದೇಶದೊಂದಿಗೆ ಲಗತ್ತಿಸಿರುವ ನಿಗದಿತ ನಮೂನೆಯಲ್ಲಿ ನೀಡಿ ಅದರ ಒಂದು ಪ್ರತಿಯನ್ನು ಆಸ್ಪತ್ರೆಗೂ ನೀಡತಕ್ಕದ್ದು.
5. ಈ ಯೋಜನೆಯ ವೈದ್ಯಕೀಯ ಚಿಕಿತ್ಸೆಯು ಕವಿಪ್ರನಿನಿಯ ಎಲ್ಲಾ ಖಾಯಂ ಅಧಿಕಾರಿ/ನೌಕರರಿಗೆ ಅನ್ವಯಿಸುತ್ತದೆ.
6. ವಿಭಾಗಾಧಿಕಾರಿ/ನಿಯಂತ್ರಣಾಧಿಕಾರಿಗಳು ನೀಡುವ ರೋಗಿಯ ಗುರುತು ಪತ್ರವಿದ್ದಲ್ಲಿ ಮಾತ್ರ ನಿಗಮ ಕಾರ್ಯಾಲಯದಿಂದ ರೆಫರಲ್ ಪತ್ರವನ್ನು ನೀಡಲಾಗುವುದು.
7. ಆಸ್ಪತ್ರೆಗೆ ನೀಡುವ ರೆಫರಲ್ ಪತ್ರವನ್ನು ನಿರ್ದೇಶಕರು (ಆಡಳಿತ ಮತ್ತು ಮಾ.ಸಂ), ಕವಿಪ್ರನಿನಿ, ಕಾವೇರಿ ಭವನ, ಬೆಂಗಳೂರು ರವರು ಮಾತ್ರ ಸಹಿ ಮಾಡತಕ್ಕದ್ದು. ಬೇರೆ ಯಾವ ಅಧಿಕಾರಿಗಳಿಗೂ ರೆಫರಲ್ ಪತ್ರಕ್ಕೆ ಸಹಿ ಮಾಡುವ ಅಧಿಕಾರವಿರುವುದಿಲ್ಲ.
8. ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತರು ಆಸ್ಪತ್ರೆಗೆ ದಾಖಲಾಗುವ ಮುನ್ನ ನಿಗಮ ಕಾರ್ಯಾಲಯದಿಂದ ಅನುಮೋದಿಸಲ್ಪಟ್ಟ ನಿರ್ದೇಶಕರು (ಆಡಳಿತ ಮತ್ತು ಮಾ.ಸಂ), ಕವಿಪ್ರನಿನಿ, ಕಾವೇರಿ ಭವನ, ಬೆಂಗಳೂರು-09 ರವರಿಂದ ಸಹಿಯಾದ "ರೆಫರಲ್ ಪತ್ರ" ವನ್ನು ಪಡೆದು ಆಸ್ಪತ್ರೆಗೆ ಸಲ್ಲಿಸತಕ್ಕದ್ದು.


ನಿರ್ದೇಶಕರು
(ಆಡಳಿತ ಮತ್ತು ಮಾ.ಸಂ.)
ಕವಿಪ್ರನಿನಿ.

ಪ್ರತಿಗಳು :-

1. ವ್ಯವಸ್ಥಾಪಕ ನಿರ್ದೇಶಕರು, ಪಿ.ಸಿ.ಕೆ.ಎಲ್, ಕಾವೇರಿ ಭವನ, ಬೆಂಗಳೂರು.
2. ಎಲ್ಲಾ ಆರ್ಥಿಕ ಸಲಹೆಗಾರರು, ಕವಿಪ್ರನಿನಿ.
3. ಎಲ್ಲಾ ಮುಖ್ಯ ಇಂಜಿನಿಯರ್ (ವಿ) ಕವಿಪ್ರನಿನಿ.
4. ಎಲ್ಲಾ ಅಧೀಕ್ಷಕ ಇಂಜಿನಿಯರ್ (ವಿ)/ನಿಯಂತ್ರಣಾಧಿಕಾರಿಗಳು ಕವಿಪ್ರನಿನಿ.
5. ಎಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ (ವಿ)/ಉಪ ಲೆಕ್ಕ ನಿಯಂತ್ರಣಾಧಿಕಾರಿಗಳು, ಕವಿಪ್ರನಿನಿ.
6. ವ್ಯವಸ್ಥಾಪಕ ನಿರ್ದೇಶಕರು /ನಿರ್ದೇಶಕರು (ಪ್ರಸರಣ)/(ಆ ಮತ್ತು ಮಾ.ಸಂ)/(ಹಣಕಾಸು) ಕವಿಪ್ರನಿನಿ ಇವರುಗಳ ಹಿರಿಯ ಆಪ್ತ ಕಾರ್ಯದರ್ಶಿಗಳು.
7. ನಿಗಮ ಕಾರ್ಯಾಲಯದ ಎಲ್ಲಾ ಅಧಿಕಾರಿಗಳು/ಎಲ್ಲಾ ಲೆಕ್ಕಾಧಿಕಾರಿಗಳು (ಆಂ.ಪ), ಕವಿಪ್ರನಿನಿ.
8. ಮೆ|| ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, 1ನೇ ಅಡ್ಡರಸ್ತೆ, ಶಂಕರಪುರಂ, ಬಸವನಗುಡಿ, ಬೆಂಗಳೂರು-560004, ದೂರವಾಣಿ ಸಂಖ್ಯೆ: 080-26981100, 26981101, 26981000.
9. ಲೆಕ್ಕಾಧಿಕಾರಿ, ಕ್ರೋಢೀಕರಣ ಘಟಕ, ಕವಿಪ್ರನಿನಿ, ಕಾವೇರಿ ಭವನ, ಬೆಂಗಳೂರು.

ಮಾಹಿತಿಗಾಗಿ ಹಾಗೂ ಸೂಕ್ತ ಕ್ರಮಕ್ಕಾಗಿ <https://kptcl.karnataka.gov.in> ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.

ಪ್ರತಿಗಳು ಮಾಹಿತಿಗಾಗಿ :-

1. ಅಧ್ಯಕ್ಷರು, ಕವಿಪ್ರನಿ ನೌಕರರ ಸಂಘ, ಆನಂದ ರಾವ್ ವೃತ್ತ, ಬೆಂಗಳೂರು.
2. ಅಧ್ಯಕ್ಷರು, ಕವಿಪ್ರನಿನಿ ಇಂಜಿನಿಯರುಗಳ ಸಂಘ, ಹಾಗೂ ನಿರ್ದೇಶಕರು, ಕವಿಪ್ರನಿನಿ ಹಾಗೂ ಎಸ್ಕಾಂಗಳು.
3. ಪ್ರಧಾನ ಕಾರ್ಯದರ್ಶಿ, ಕವಿಪ್ರನಿನಿ ನೌಕರರ ಸಂಘ, ಬೆಂಗಳೂರು.
4. ಪ್ರಧಾನ ಕಾರ್ಯದರ್ಶಿ, ಕವಿಪ್ರನಿನಿ ಇಂಜಿನಿಯರುಗಳ ಸಂಘ, ಬೆಂಗಳೂರು.

LETTER OF IDENTIFICATION

Ref:

Date:

To:

The Director,
(Admin& HR)
K.P.T.C.L, Kaveri Bhavan,
Bangalore-09.

Affix recent
passport size
photograph of
patient duly
attested by
Divisional/
Controlling Officer.

Sir,

Name of the Employee :
Designation :
Date of Retirement :
Name of the Patient :
Relationship with Employee :
Eligible Ward : Private/Semi- Private/General
Patient's Attendant Contact no :

This is to certify that Sri.....working
at..... and He/She/His/Her/Father/Mother/ Husband
/Wife/Son/Daughter Sri/Smt is suffering from
..... and requires hospitalization from
.....(Date) as recommended by Dr.....
.....Hospital.

Yours faithfully,

Divisional Controlling Officer,

Witness: [KPTCL Employees Only]

- 1.
- 2. ...

